

ಭಂಗ್ನಿ ಇಂದ್ರಿಯಸೇನಾಂ ಭಂಗ್ನಿ ಮನೋಮುರ್ಕಟಿಂ ಪ್ರಯತ್ನೇಷ |

ಮಾ ಜನರಂಜನಕರಣಂ ಬಹಿರ್ವ್ರತವೇಷ ! ತ್ವೃಕಾಕ್ಷೀಃ || ೯೦ ||

**ಅರ್ಥ :**—ಎಲೈ ಮುನಿಯೇ ! ನೀನು ಇಂದ್ರಿಯಗಳ ಸೇನೆಯ ಭಂಜನ ಮಾಡು, ವಿಷಯಗಳಲ್ಲಿ ರಮಿಸಬೇಡ, ಮನಸ್ಸುರೂಪದ ಮಂಗಳನನ್ನು ಪ್ರಯತ್ನಪೂರ್ವಕ ದೊಡ್ಡ ಉದ್ಯಮ ಮಾಡಿ ಭಂಜನ ಮಾಡು, ವಶೀಭೂತನಾಡು ಮತ್ತು ಜನರ ಮನೋರಂಜನ ಮಾಡುವಂಥ ಬಾಹ್ಯವ್ರತದ ವೇಷವನ್ನು ಧಾರಣ ಮಾಡಬೇಡ.

**ಭಾವಾರ್ಥ :**—ಬಾಹ್ಯ ಮುನಿಯ ವೇಷವು ಜನರಂಜನೆ ಮಾಡುವಂಥದ್ದಿರುವುದರಿಂದ ಈ ಉಪದೇಶವಿದೆ, ಲೋಕರಂಜನೆಯಿಂದ ಯಾವ ಪರಮಾರ್ಥದ ಸಿದ್ಧಿಯಿಲ್ಲದಿರುವುದರಿಂದ ಇಂದ್ರಿಯ ಮತ್ತು ಮನಸ್ಸನ್ನು ವಶದಲ್ಲಿಟ್ಟುಕೊಳ್ಳುವ ಸಲುವಾಗಿ ಬಾಹ್ಯಯತ್ನ ಮಾಡಿದರೆ ಉತ್ತಮವಿದೆ, ಇಂದ್ರಿಯ ಮತ್ತು ಮನಸ್ಸನ್ನು ವಶದಲ್ಲಿಟ್ಟುಕೊಳ್ಳದೆ ಕೇವಲ ಲೋಕರಂಜನೆ ಮಾತ್ರವಾಗಿ ವೇಷಧಾರಣ ಮಾಡುವುದರಿಂದ ಯಾವ ಪರಮಾರ್ಥದ ಸಿದ್ಧಿಯಿಲ್ಲ. || ೯೦ ||

ಮತ್ತೆ ಉಪದೇಶ ಮಾಡುತ್ತಾರೆ,—

ಠವಣೋಕಸಾಯವಗ್ಗಂ ಮಿಚ್ಛತ್ತಂ ಚಯಸು ಭಾವಸುದ್ಧೀಃ |

ಚೇದ್ರಯಪವಯಣಗುರುಣಂ ಕರೇಹಿ ಭತ್ತಿಂ ಜಿನಾಣಾಃ || ೯೧ ||

ನವನೋಕಷಾಯವರ್ಗಂ ಮಿಥ್ಯಾತ್ವಂ ತ್ಯಜ ಭಾವಶುದ್ಧ್ಯಾ |

ಚೈತ್ಯಪ್ರವಚನಗುರುಣಾಂ ಕುರು ಭಕ್ತಿಂ ಜಿನಾಜ್ಞಯಾ || ೯೧ ||

**ಅರ್ಥ :**—ಎಲೈ ಮುನಿಯೇ ! ನೀನು ಆ ಹಾಸ್ಯ, ರತಿ, ಅರತಿ, ಶೋಕ, ಭಯ, ಜುಗುಪ್ಸೆ, ಸ್ತ್ರೀವೇದ, ಪುರುಷವೇದ, ನವುಂಸಕವೇದವೆಂಬ ಈ ನವನೋಕಷಾಯವರ್ಗ ಮತ್ತು ಮಿಥ್ಯಾತ್ವ ಇವುಗಳನ್ನು ಭಾವಶುದ್ಧಿಯ ಮುಖಾಂತರ ಬಿಡು ಮತ್ತು ಜಿನಾಜ್ಞೆಯಿಂದ ಚೈತ್ಯ, ಪ್ರವಚನ, ಗುರು ಇವರುಗಳ ಭಕ್ತಿ ಮಾಡು. | ೯೧ ||

ಈಗ ಮತ್ತೆ ಹೇಳುತ್ತಾರೆ,—

ತಿತ್ಥಯರಭಾಸಿಯತ್ಥಂ ಗಣಹರದೇವೇಹಿಂ ಗಂಧಿಯಂ ಸಮ್ಯಂ |

ಭಾವಹಿ ಅಣುದಿಣಂ ಅತುಲಂ ವಿಸುದ್ಧಭಾವೇಣ ಸುಯಣಾಣಂ || ೯೨ ||

ನವನೋಕಷಾಯವರ್ಗವನು ಮಿಥ್ಯಾತ್ವವನು ಭಾವಶುದ್ಧಿಯಿಂದ ತ್ಯಜಿಸು |

ಪ್ರವಚನ ಚೈತ್ಯ ಮೇಣು ರುಭಕ್ತಿಯನು ಜಿನಾಜ್ಞೆಗನುಸರಿಸಿ ನೀ ಮಾಡು || ೯೧ ||

ತೀರ್ಥಕರ ಭಾಷಿತ ಅರ್ಥಮಯ ಗಣಧರದೇವ ಗೃಹಿತವಂ ಭಾವಿಸು |

ಪ್ರಾರ್ಥಿಸು ಅನುದಿನ ವಿಶುದ್ಧಭಾವದಿಂ ಅತುಲವಾದಾ ಶ್ರುತಜ್ಞಾನವನು || ೯೨ ||

ತೀರ್ಥಂಕರಭಾಷಿತಾರ್ಥಂ ಗಣಧರದೇವೈಃ ಗ್ರಥಿತಂ ಸಮ್ಯಕ್ |

ಭಾವಯ ಅನುದಿನಂ ಅತುಲಂ ವಿಶುದ್ಧಭಾವೇನ ಶ್ರುತಜ್ಞಾನಮ್ || ೯೨ ||

ಅರ್ಥ :—ಎತ್ತೈ ಮುನಿಯೇ ! ನೀನು ಆ ತೀರ್ಥಂಕರ ಭಗವಂತರು ಹೇಳಿರುವ ಮತ್ತು ಗಣಧರ ದೇವರು ಹೇಣಿದ ಎಂದರೆ ಶಾಸ್ತ್ರರೂಪವಾಗಿ ರಚನೆ ಮಾಡಿರುವ ಶ್ರುತಜ್ಞಾನವನ್ನು ಸಮ್ಯಕ್ ಪ್ರಕಾರ ಭಾವ ಶುದ್ಧಮಾಡಿ ನಿರಂತರ ಭಾವನೆ ಮಾಡು. ಆ ಶ್ರುತಜ್ಞಾನವು ಅತುಲವಿದೆ ಇದರ ಸರಿದೂರಿಯಾಗಿ ಅನ್ಯ ಮತದವರು ಹೇಳಿರುವ ಶ್ರುತಜ್ಞಾನವಿಲ್ಲ. || ೯೨ ||

ಹೀಗೆ ಮಾಡುವುದರಿಂದ ಏನಾಗುತ್ತದೆಂಬುದನ್ನು ಈಗ ಹೇಳುತ್ತಾರೆ, —

ಂಖೀಲೂಣ ಕಾಣಸಲಿಲಂ ಣಿಮ್ಹಹತಿಸಡಾಹಸೋಸಲುಮ್ಯುಕ್ತಾ |

ಹೋಂತಿ ಸಿವಾಲಯವಾಸೀ ತಿಹುವಣಚೂಡಾಮಣೀ ಸಿದ್ಧಾ || ೯೩ ||

೨ ಸೀತ್ತ್ವಾ ಜ್ಞಾನಸಲಿಲಂ ನಿರ್ಮುಘ್ಯತ್ಯಷಾದಾಹಶೋಷೋನ್ಮುಕ್ತಾ |

ಭವಂತಿ ಶಿವಾಲಯವಾಸಿನಃ ತ್ರಿಭುವನಚೂಡಾಮಣಯಃ ಸಿದ್ಧಾಃ || ೯೩ ||

ಅರ್ಥ :—ಪೂರ್ವೋಕ್ತ ಪ್ರಕಾರದಿಂದ ಭಾವ ಶುದ್ಧ ಮಾಡಿದ ಮೇಲೆ ಜ್ಞಾನರೂಪದ ಜಲವನ್ನು ಕುಡಿದು ಸಿದ್ಧರಾಗುತ್ತಾರೆ. ಸಿದ್ಧರು ನಿರ್ಮುಘ್ಯ ಎಂದರೆ ಮುಘ್ಯಲಾಗದಂಥ ತೃಷ್ಣೆ, ದಾಹ, ಶೋಷಣೆಯಿಂದ ರಹಿತರಾಗುತ್ತಾರೆ. ಈ ಪ್ರಕಾರ ಸಿದ್ಧರಾಗುತ್ತಾರೆ, ಇದು ಜ್ಞಾನರೂಪದ ಜಲವನ್ನು ಕುಡಿಯುವುದರ ಫಲವಿದೆ. ಸಿದ್ಧಶಿವಾಲಯ ಎಂದರೆ ಮುಕ್ತಿರೂಪದ ಮಹಾಲಿನಲ್ಲಿ ಇರುವಂಥವರಿದ್ದಾರೆ, ಲೋಕದ ಶಿಖರದಮೇಲೆ ಅವರ ವಾಸವಿದೆ. ಆದುದರಿಂದ ತ್ರಿಭುವನದ ಚೂಡಾಮಣಿಯಿದ್ದಾರೆ, ಮಕುಟಮಣಿಯಿದ್ದಾರೆ ಮತ್ತು ತ್ರಿಭುವನದಲ್ಲಿ ಸುಖಿಗಳಿದ್ದಾರೆ, ಹೀಗೆ ಪರಮಾನಂದ ಅವಿನಾಶಿಯಾದ ಸುಖವನ್ನು ಅವರು ಭೋಗಿಸುತ್ತಾರೆ. ಈ ಪ್ರಕಾರ ಅವರು ತ್ರಿಭುವನದ ಮಕುಟಮಣಿಯಿದ್ದಾರೆ.

ಭಾವಾರ್ಥ :—ಶುದ್ಧ ಭಾವ ಮಾಡಿ ಜ್ಞಾನರೂಪದ ಜಲವನ್ನು ಕುಡಿದನಂತರ ತೃಷ್ಣೆ, ದಾಹ, ಶೋಷಣೆಗಳು ಅಳಿಸಿ ಹೋಗುವುದರಿಂದ ಪರಮಾನಂದರೂಪದ ಸಿದ್ಧರಾಗುತ್ತಾರೆಂದು ಹೇಳಿದೆ. || ೯೩ ||

ಈಗ ಭಾವಶುದ್ಧಿಯ ಸಲುವಾಗಿ ಮತ್ತೆ ಉಪದೇಶ ಮಾಡುತ್ತಾರೆ,—

ಜೀವ ಜ್ಞಾನಸಲಿಲವನು ಕುಡಿದು ತೀವ್ರತೃಷ್ಣಾ ದಾಹಶೋಷೋನ್ಮುಕ್ತನಾಗಿ |

ಶಿವಾಲಯವಾಸಿ ಸಿದ್ಧನಾಗುವನು ತ್ರಿಭುವನ ಚೂಡಾಮಣಿಯಾಗುವನು || ೯೩ ||

೧ 'ಪಾಲೂಣ'ವೆಂಬ ಪಾಠಾಂತರವಿದೆ.

೨ 'ಪ್ರಾಪ್ಯ'ವೆಂದು ಪಾಠಾಂತರವಿದೆ.

